

ಓ.ಎಸ್.103/2019 ಪಿ.ಡಬ್ಲ್ಯು-1
ದಾವಲಸಾಬ @ ದಾವುದಸಾಬ ತಂದೆ ಹುಸೇನಸಾಬ

ದಿ.20-03-2023 ರಂದು ಸಾಕ್ಷಿಯನ್ನು ಕರೆಯಿಸಿ ಪ್ರಮಾಣೀಕರಿಸಲಾಯಿತು.

ಮುಂದುವರೆದ ಮುಖ್ಯ ವಿಚಾರಣೆ: ಶ್ರೀ. ಎನ್.ಎಸ್.ಎಸ್ ವಕೀಲರಿಂದ :-

ನಾನು ತೆರಿಗೆ ರಸೀದಿಗಳನ್ನು ಹಾಜರು ಪಡಿಸಿದ್ದು ಅವುಗಳನ್ನು ನಿ.ಪಿ-1 ಮತ್ತು 2 ಎಂದು, ಸ್ವಯಂ ಘೋಷಿತ ಆಸ್ತಿ ತೆರಿಗೆ ದಾಖಲೆಯನ್ನು ಹಾಜರು ಪಡಿಸಿದ್ದು ಅದನ್ನು ನಿ.ಪಿ-3 ಎಂದು, ದೃಢೀಕರಣ ಪತ್ರ ಹಾಜರು ಪಡಿಸಿದ್ದು ಅದನ್ನು ನಿ.ಪಿ-4 ಎಂದು, ತಿದ್ದುಪಡಿ ಆದೇಶ ಹಾಜರು ಪಡಿಸಿದ್ದು ಅದನ್ನು ನಿ.ಪಿ-5 ಎಂದು, ಋಣಭಾರ ಪ್ರಮಾಣ ಪತ್ರ ಹಾಜರು ಪಡಿಸಿದ್ದು ಅದನ್ನು ನಿ.ಪಿ-6 ಎಂದು, ಆಸ್ತಿ ತೆರಿಗೆ ಸ್ವಯಂ ನಿರ್ಧರಣಾ ದಾಖಲೆಯನ್ನು ಹಾಜರು ಪಡಿಸಿದ್ದು ಅದನ್ನು ನಿ.ಪಿ-7 ಎಂದು, ಮತ್ತೊಂದು ತೆರಿಗೆ ರಸೀದಿಯನ್ನು ಹಾಜರು ಪಡಿಸಿದ್ದು ಅದನ್ನು ನಿ.ಪಿ-8 ಎಂದು, ಮುಟೇಷನ್ ಹಾಜರು ಪಡಿಸಿದ್ದು ಅದನ್ನು ನಿ.ಪಿ-9 ಎಂದು, ಸ್ವಯಂಘೋಷಿತ ಆಸ್ತಿ ತೆರಿಗೆ ದಾಖಲೆಯನ್ನು ಹಾಜರು ಪಡಿಸಿದ್ದು ಅದನ್ನು ನಿ.ಪಿ-10 ಎಂದು, ತೆರಿಗೆ ಪಾವತಿ ಚಲನ್ ಹಾಜರು ಪಡಿಸಿದ್ದು ಅದನ್ನು ನಿ.ಪಿ-11 ಎಂದು, ತೆರಿಗೆ ರಸೀದಿಗಳನ್ನು ಹಾಜರು ಪಡಿಸಿದ್ದು ಅವುಗಳನ್ನು ನಿ.ಪಿ-12 ರಿಂದ 15 ಎಂದು ಗುರುತಿಸಲಾಯಿತು.

2. ನಾನು 1978 ರ ಪಾಲು ವಿಭಾಗ ದಾಖಲೆಯನ್ನು ಹಾಜರು ಪಡಿಸಿರುತ್ತೇನೆ. ನಾನು ದಿನಾಂಕ 16-10-1994 ರ ವಿಭಾಗ ಪತ್ರ ದಾಖಲೆಯನ್ನು ಹಾಜರು ಪಡಿಸಿರುತ್ತೇನೆ.

ಈ ಹಂತದಲ್ಲಿ ಸದರಿ ಎರಡೂ ವಿಭಾಗ ಪತ್ರದ ದಾಖಲೆಗಳನ್ನು ಗುರುತಿಸಲು 1 ರಿಂದ 4 ನೇ ಪ್ರತಿವಾದಿ ಪರ ವಕೀಲರು ತಕರಾರು ಮಾಡಿದ್ದು ಸದರಿ ತಕರಾರು ಆಲಿಸಲು ಮುಂದುವರೆದ ಮುಖ್ಯ ವಿಚಾರಣೆಗೆ ಸಮಯ ನೀಡಲಾಯಿತು.

(ತೆರೆದ ನ್ಯಾಯಾಲಯದಲ್ಲಿ ನನ್ನ ಹೇಳಿಕೆಯಂತೆ ಬೆರಳಚ್ಚು ಮಾಡಿಸಲಾಯಿತು)

ಓ. ಹೇ. ಕೇ. ಸರಿ ಇದೆ.

ಸಹಿ/-

ಪ್ರಧಾನ ಸಿವಿಲ್ ನ್ಯಾಯಾಧೀಶರು ಮತ್ತು ಜಿ.ಎಂ.ಎಫ್.ಸಿ.,
ಲಿಂಗಸಗೂರು.